



**ಕರ್ನಾಟಕ ಸರ್ಕಾರ**

ಸಂಖ್ಯೆ:ಗಭೂಇ/ಉನಿ(ವಿ.ಆ)/ಕಗಗು/ಡಿಪಿಬಿ/2023-24

ನಿರ್ದೇಶಕರ ಕಛೇರಿ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
ನಂ.49 ಖನಿಜ ಭವನ, ರೇಸ್ ಕೋರ್ಸ್ ರಸ್ತೆ,  
ಬೆಂಗಳೂರು-01, ದಿ: 07-11-2023.

**-: ಸುತ್ತೋಲೆ :-**

**ವಿಷಯ:** ಸರ್ಕಾರಿ ಕಾಮಗಾರಿಗಳಲ್ಲಿ ಬಳಕೆ ಮಾಡುವ ಉಪಖನಿಜಗಳಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಗಣಿ ಗುತ್ತಿಗೆ ಮಂಜೂರು ಮಾಡಲಾದ ಉಪಖನಿಜ ಗಣಿ ಗುತ್ತಿಗೆದಾರರಿಂದ ಖನಿಜ ರವಾನೆ ಪರವಾನಿಗಳನ್ನು ಕಡ್ಡಾಯಗೊಳಿಸುವ ಕುರಿತು.

- ಉಲ್ಲೇಖ:**
1. ಈ ಕಛೇರಿಯ ಸುತ್ತೋಲೆಯ ಸಂಖ್ಯೆ:ಗಭೂಇ/ಡಿಪಿಬಿ/ತಪ್ಪೆ/2019-20/4495 ದಿನಾಂಕ: 03.12.2019.
  2. ಸರ್ಕಾರದ ಪತ್ರ ಸಂಖ್ಯೆ: ಸಿಐ 04 ಎಂಎಂಎನ್ 2019 ದಿನಾಂಕ:05.04.2022.
  3. ಮಾನ್ಯ ಸಚಿವರು ಗಣಿ ಮತ್ತು ಭೂವಿಜ್ಞಾನ ರವರ ಅಧ್ಯಕ್ಷತೆಯಲ್ಲಿ ದಿನಾಂಕ:29.06.2022 ರಂದು ಜರುಗಿರುವ ಸಭೆಯ ನಡವಳಿಯಂತೆ ಈ ಕಛೇರಿಯ ಪತ್ರ ಸಂಖ್ಯೆ: ಗಭೂಇ/ ಡಿಪಿಬಿ/ ಕಗಗು/ 2022-23 ದಿನಾಂಕ: 21.07.2022.
  4. ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಐ 205, ಎಂಎಂಎನ್ 2022 ದಿನಾಂಕ:17-03-2023.
  5. ಮಾನ್ಯ ಸಚಿವರು ಗಣಿ ಮತ್ತು ಭೂವಿಜ್ಞಾನ ರವರ ಅಧ್ಯಕ್ಷತೆಯಲ್ಲಿ ದಿನಾಂಕ:12-10-2023 ರಂದು ಜರುಗಿದ ಸಭೆಯ ನಿರ್ಣಯದಂತೆ.

\*\*\*\*\*

ಸರ್ಕಾರಿ ಕಾಮಗಾರಿಗಳಲ್ಲಿ ಬಳಸುವ ಉಪಖನಿಜಗಳಿಗೆ ಖನಿಜ ರವಾನೆ ಪರವಾನಿಗೆ (MDP) ಯನ್ನು ಕಡ್ಡಾಯವಾಗಿ ಪಡೆದು ಖನಿಜ ಸಾಗಾಣಿಕೆ ಮಾಡುವ ಬಗ್ಗೆ, ಮಾನ್ಯ ಸಚಿವರು ಗಣಿ ಮತ್ತು ಭೂವಿಜ್ಞಾನ ಮತ್ತು ತೋಟಗಾರಿಕೆ ಇಲಾಖೆರವರ ಅಧ್ಯಕ್ಷತೆಯಲ್ಲಿ ಕಾಮಗಾರಿಯ ಅನುಷ್ಠಾನ ಇಲಾಖೆಯ ಅಧಿಕಾರಿಗಳೊಂದಿಗೆ ದಿನಾಂಕ:12-10-2023 ರಂದು ಸಭೆಯನ್ನು ನಡೆಸಲಾಗಿರುತ್ತದೆ. ಸದರಿ ಸಭೆಯಲ್ಲಿ ಕಾಮಗಾರಿ ಅನುಷ್ಠಾನ ಇಲಾಖೆಗಳು ಕಾಮಗಾರಿಗಳಲ್ಲಿ ಬಳಸುವ ಉಪಖನಿಜದ ಪ್ರಮಾಣಕ್ಕೆ ಅನುಗುಣವಾಗಿ ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು-1994ರ ಷೆಡ್ಯೂಲ್- II ರಲ್ಲಿ ನಿಗದಿಪಡಿಸಿರುವ ರಾಜಧನವು ಗಣಿ ಗುತ್ತಿಗೆಗಳು ಮಂಜೂರು ಮಾಡಲಾದ ಜಮೀನಿನ ವಿಧದ ಮೇಲೆ (ಸರ್ಕಾರಿ/ಪಟ್ಟಾ) ರಾಜಧನದ ಜೊತೆಗೆ ಹೆಚ್ಚುವರಿ ಪಾವತಿ (AP) ಮತ್ತು

ಶೇಕಡ 30ರಷ್ಟು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಪಾವತಿಸಬೇಕಾಗಿರುತ್ತದೆ) ಮೇಲೆ ವಿವರಿಸಿರುವಂತೆ ಅನ್ವಯಿಕ ಶುಲ್ಕಗಳನ್ನು ಪಾವತಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಖನಿಜ ರವಾನೆ ಪರವಾನಿಗೆ (MDP) ಪಡೆಯದ ಉಪಖನಿಜವನ್ನು ಸಾಗಾಣಿಕೆ ಮಾಡಿಕೊಂಡು ಬಳಸುವುದು ನಿಯಮಬಾಹಿರವಾಗಿರುತ್ತದೆ.

ಸರ್ಕಾರಿ ಕಾಮಗಾರಿಯಲ್ಲಿ ಬಳಸಿರುವ ಉಪಖನಿಜದ ಪ್ರಮಾಣಕ್ಕೆ ಅನುಗುಣವಾಗಿ ಕಾಮಗಾರಿ ಗುತ್ತಿಗೆದಾರರು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಪಡೆದ ಖನಿಜ ರವಾನೆ ಪರವಾನಿಗೆ (MDP) ಗಳನ್ನು ಸಂಬಂಧಪಟ್ಟ ಜಿಲ್ಲೆಯ ಉಪ ನಿರ್ದೇಶಕರು/ ಹಿರಿಯ ಭೂವಿಜ್ಞಾನಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ರವರೊಂದಿಗೆ ಸದರಿ ಖನಿಜ ರವಾನೆ ಪರವಾನಿಗೆಗಳ ನೈಜತೆಯನ್ನು ಪರಿಶೀಲಿಸಿ ದೃಢೀಕರಿಸಿಕೊಳ್ಳತಕ್ಕದ್ದು. ಈ ಕೆಳಕಂಡ ಅಂಶಗಳನ್ನು ಪಾಲಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ.

1. ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು-1994ರಂತೆ ಕಾಮಗಾರಿಗಳಲ್ಲಿ ಬಳಕೆ ಮಾಡುವ ಉಪಖನಿಜವನ್ನು ಕಡ್ಡಾಯವಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಪರವಾನಿಗೆ ಪಡೆದಿರುವ ಅಧಿಕೃತ ಉಪಖನಿಜ ಗಣಿ ಗುತ್ತಿಗೆದಾರರಿಂದ ಖನಿಜ ರವಾನೆ ಪರವಾನಿಗೆ ಪಡೆದು ಬಳಸತಕ್ಕದ್ದು. ಇದನ್ನು ಎಲ್ಲಾ ಕಾಮಗಾರಿ ಅನುಷ್ಠಾನ ಇಲಾಖೆ/ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು.
2. ಅನಧಿಕೃತ ಮೂಲಗಳಿಂದ ಸಾಗಾಣಿಕೆ ಮಾಡಿ ಬಳಕೆ ಮಾಡಲಾದ ಉಪಖನಿಜವನ್ನು ಕಾಮಗಾರಿಗಳಲ್ಲಿ ಬಳಸುವುದು ನಿಯಮಬಾಹಿರವಾಗಿದ್ದು, ಒಂದು ವೇಳೆ ಖನಿಜ ರವಾನೆ ಪರವಾನಿಗೆ ಇಲ್ಲದ ಅನಧಿಕೃತ ಮೂಲಗಳಿಂದ ಉತ್ಪಾದನೆ ಮಾಡಿದ ಉಪಖನಿಜವನ್ನು ಕಾಮಗಾರಿಗಳಲ್ಲಿ ಬಳಕೆ ಮಾಡಿದಲ್ಲಿ ಕಾಮಗಾರಿ ಗುತ್ತಿಗೆದಾರರ ಬಿಲ್ಲುಗಳನ್ನು ತೀರುವಳಿಗೊಳಿಸದೆ, ಕಾಮಗಾರಿಗಳಲ್ಲಿ ಬಳಕೆ ಮಾಡಲಾದ ಉಪಖನಿಜಕ್ಕೆ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ರಾಜಧನದ 5ವಟ್ಟು ದಂಡ, ರಾಜಧನದ ಶೇಕಡ 40 ರಷ್ಟು ಹೆಚ್ಚುವರಿ ಪಾವತಿ (AP) ಮತ್ತು ರಾಜಧನದ ಶೇಕಡ 10 ರಷ್ಟು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯನ್ನು ಪಾವತಿಸಿ ಮಾಹಿತಿ ಸಲ್ಲಿಸಿದ ಪ್ರಕರಣಗಳಲ್ಲಿ ಮಾತ್ರ ಕಾಮಗಾರಿ ಬಿಲ್ಲುಗಳನ್ನು ತೀರುವಳಿಗೊಳಿಸಲು ಕ್ರಮವಹಿಸುವುದು.
3. ಕ್ರಮ ಸಂಖ್ಯೆ (1) ಮತ್ತು (2) ರಲ್ಲಿ ವಿವರಿಸಿರುವಂತೆ ಕಾಮಗಾರಿ ಅನುಷ್ಠಾನ ಇಲಾಖೆಗಳು ಕಾಮಗಾರಿಗಳ ಟೆಂಡರ್ ಡಾಕ್ಯೂಮೆಂಟ್ ನಲ್ಲಿ ಸೂಕ್ತ ಷರತ್ತು ಮತ್ತು ನಿಬಂಧನೆಗಳನ್ನು ವಿಧಿಸಿ ಅದರಂತೆ ಕ್ರಮಕೈಗೊಂಡು ಸರ್ಕಾರಕ್ಕೆ ಉಂಟಾಗಬಹುದಾದ ಆರ್ಥಿಕ ನಷ್ಟವನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕಾಗಿರುತ್ತದೆ.
4. ಮೇಲಿನಂತೆ ಕಾರ್ಯಾನುಷ್ಠಾನಗೊಳಿಸಲು ವಿಫಲರಾದ ಪ್ರಕರಣಗಳು ಕಂಡುಬಂದಲ್ಲಿ, ಇದರಿಂದ ಸರ್ಕಾರಕ್ಕೆ ಉಂಟಾಗುವ ಆರ್ಥಿಕ ನಷ್ಟಕ್ಕೆ ಸಂಬಂಧಿಸಿದ ಇಲಾಖೆಯೇ ನೇರ ಹೊಣೆಯಾಗಿರುತ್ತದೆ.

  
ನಿರ್ದೇಶಕರು

ಗಣಿ ಮತ್ತು ಭೂವಿಜ್ಞಾನ ಇಲಾಖೆ